



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
Bangalore Development Authority

ಸಂಖ್ಯೆ : ಬೆಂಆಪ್ರಾ/ನಮ/ಅಸ/ಅಅ-3/ತಾಸ-2/ದ/27/2023-24
No.

ದಿನಾಂಕ :

ಅನುಸೂಚಿ-ಎ 5
(ಉಪವಿಧಿ ಸಂಖ್ಯೆ : 4.1)
ನಕ್ಷೆ ಮಂಜೂರಾತಿ ಪತ್ರ

ಅಭಿಯಂತರ ಸಿದ್ಧಸ್ಮರವರ ಕಛೇರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು, ದಿನಾಂಕ:26-03-2024

ಶ್ರೀಮತಿ/ಶ್ರೀ,

ಮೆ|| ಡಿ.ಎಸ್.ಮ್ಯಾಕ್ಸ್ ಪ್ರಾಪರ್ಟೀಸ್ (ಪ್ರೈ) ಲಿಮಿಟೆಡ್.,
[ಶ್ರೀ ಎಸ್.ವಿ.ಹರಿಪ್ರಸಾದ್ ರವರ ಜಿ.ಪಿ.ಎ.ದಾರರು],
#1794, 14ನೇ ಮುಖ್ಯರಸ್ತೆ, 30ನೇ ಅಡ್ಡರಸ್ತೆ,
1ನೇ ಹಂತ, 5ನೇ ಬ್ಲಾಕ್,
ಹೆಚ್.ಬಿ.ಆರ್. ಬಡಾವಣೆ,
ಬೆಂಗಳೂರು - 560 043.

ಮಾನ್ಯರ,

ವಿಷಯ : ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಎಸ್ ಬಿಂಗೀಪುರ ಗ್ರಾಮದ ಸರ್ವೆ ನಂ. 158/1, 158/2 ಮತ್ತು ಸರ್ವೆ ನಂ.158/3 ರಲ್ಲಿ ಒಟ್ಟು 05 ಎಕರೆ - 27 ಗುಂಟೆ ಪೈಕಿ ಹಾಲಿ ಅನುಭವದಲ್ಲಿರುವಂತೆ 5ಎ-16.75 ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ "ಬಹುಮಹಡಿ ವಸತಿ ಸಮುಚ್ಚಯ" ಕಟ್ಟಡಕ್ಕೆ ನಕ್ಷೆ ಮಂಜೂರಾತಿ ನೀಡುವ ಕುರಿತು.

ಉಲ್ಲೇಖ : ಮಾನ್ಯ ಆಯುಕ್ತರವರ ಆದೇಶ ದಿನಾಂಕ: 14-03-2024.

ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಎಸ್.ಬಿಂಗೀಪುರ ಗ್ರಾಮದ ಸರ್ವೆ ನಂ.158/1ರಲ್ಲಿ 3ಎ-00ಗುಂಟೆ, ಸರ್ವೆ ನಂ.158/2 ರಲ್ಲಿ 1ಎ-09ಗುಂಟೆ ಮತ್ತು ಸರ್ವೆ ನಂ.158/3 ರಲ್ಲಿ 1ಎ-18ಗುಂಟೆ ಒಟ್ಟು 5ಎ-27ಗುಂಟೆ ಪೈಕಿ ಹಾಲಿ ಅನುಭವದಲ್ಲಿರುವಂತೆ 5ಎ-16.75ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ 2ತಳ+ನೆಲ+14ಮೇಲಂತಸ್ತು+ಟೆರೇಸ್ ಹೊಂದಿರುವ 900 ವಸತಿ ಘಟಕಗಳು ಮತ್ತು 90 ಇ.ಡಬ್ಲ್ಯೂ.ಎಸ್. ವಸತಿ ಘಟಕಗಳನ್ನೊಳಗೊಂಡ ಕಟ್ಟಡಕ್ಕೆ ನಕ್ಷೆ ಮಂಜೂರಾತಿ ನೀಡುವಂತೆ ಕೋರಿರುತ್ತೀರಿ.

ಅದರನ್ವಯ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಆಯುಕ್ತರವರು ದಿನಾಂಕ:14-03-2024 ರಂದು ಸದರಿ ವಸತಿ ಕಟ್ಟಡದ ನಕ್ಷೆ ಮಂಜೂರಾತಿಗೆ ಅನುಮೋದನೆ ನೀಡಿರುತ್ತಾರೆ. ಈ ಸಂಬಂಧ ತಾವು ನಕ್ಷೆ ಮಂಜೂರಾತಿ ಶುಲ್ಕಗಳ ಮೊತ್ತವಾದ ರೂ.2,54,97,200/- (ಎರಡು ಕೋಟಿ ಐವತ್ತಾಲ್ಪು ಲಕ್ಷದ ತೊಂಬತ್ತೇಳು ಸಾವಿರದ ಇನ್ನೂರು ರೂಪಾಯಿಗಳು ಮಾತ್ರ) ಗಳನ್ನು ಪ್ರಾಧಿಕಾರದ ಆವರಣದಲ್ಲಿರುವ ಕೆನರಾ ಬ್ಯಾಂಕ್ ಚಲನ್ ಸಂಖ್ಯೆ: GN24039905, ದಿ:26-03-2024 ರಂದು ಪ್ರಾಧಿಕಾರಕ್ಕೆ ಪಾವತಿಸಿರುತ್ತೀರಿ.

ಆದುದರಿಂದ, ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಎಸ್.ಬಿಂಗೀಪುರ ಗ್ರಾಮದ ಸರ್ವೆ ನಂ.158/1ರಲ್ಲಿ 3ಎ-00ಗುಂಟೆ, ಸರ್ವೆ ನಂ.158/2 ರಲ್ಲಿ 1ಎ-09ಗುಂಟೆ ಮತ್ತು ಸರ್ವೆ ನಂ.158/3 ರಲ್ಲಿ 1ಎ-18ಗುಂಟೆ ಒಟ್ಟು 5ಎ-27ಗುಂಟೆ ಪೈಕಿ ಹಾಲಿ ಅನುಭವದಲ್ಲಿರುವಂತೆ 5ಎ-16.75ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ 2ತಳ+ನೆಲ+14ಮೇಲಂತಸ್ತು+ಟೆರೇಸ್ ಹೊಂದಿರುವ 900 ವಸತಿ ಘಟಕಗಳು ಮತ್ತು 90 ಇ.ಡಬ್ಲ್ಯೂ.ಎಸ್. ವಸತಿ ಘಟಕಗಳನ್ನೊಳಗೊಂಡ ಕಟ್ಟಡಕ್ಕೆ ಈ ಕೆಳಗೆ ನಮೂದಿಸಿರುವ ಷರತ್ತುಗಳನ್ನು ಪಾಲಿಸುವ ನಿಬಂಧನೆಗೊಳಪಟ್ಟು ದಿನಾಂಕ:26-03-2024 ರಂದು ನಕ್ಷೆ ಮಂಜೂರಾತಿ ನೀಡಲಾಗಿದೆ. ಈ ನಕ್ಷೆ ಮಂಜೂರಾತಿಯು ದಿನಾಂಕ:26-03-2024 ರಿಂದ ದಿನಾಂಕ:25-03-2026 ರವರೆಗೆ ಎರಡು ವರ್ಷಗಳ ಅವಧಿಗೆ ಮಾತ್ರ ಮಾನ್ಯತೆ ಪಡೆದಿರುತ್ತದೆ ಎಂದು ಈ ಮೂಲಕ ತಮಗೆ ತಿಳಿಸಲಾಗಿದೆ.

ಆಯುಕ್ತರ ಪರವಾಗಿ,

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು

Page | 1

ಪಾಲಿಸಬೇಕಾದ ಷರತ್ತುಗಳು

- 1) ಅನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಎಸ್.ಬಿಂಗೀಪುರ ಗ್ರಾಮದ ಸರ್ವೆ ನಂ.158/1ರಲ್ಲಿ 3ಎ-00ಗುಂ, ಸರ್ವೆ ನಂ.158/2 ರಲ್ಲಿ 1ಎ-09ಗುಂ ಮತ್ತು ಸರ್ವೆ ನಂ.158/3 ರಲ್ಲಿ 1ಎ-18ಗುಂ ಒಟ್ಟು 5ಎ-27ಗುಂ ಪೈಕಿ ಹಾಲಿ ಅನುಭವದಲ್ಲಿರುವಂತೆ 5ಎ-16.75ಗುಂ ವಿಸ್ತೀರ್ಣದ ಪ್ರದೇಶದಲ್ಲಿ ವಸತಿ ಅಭಿವೃದ್ಧಿ ಯೋಜನಾ ಕಟ್ಟಡದ ನಕ್ಷೆಗೆ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ವಿಷಯ ಠರಾವು ಸಂಖ್ಯೆ. 5.4.4/2023, ದಿನಾಂಕ:25.09.2023 ರಲ್ಲಿ ಅನುಮೋದಿಸಲಾಗಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯದೇಶ ಸಂಖ್ಯೆ.ಬೆಂಆಪ್ರಾ/ನಯೋಸ/DLP-02/2366/2023-24, ದಿನಾಂಕ:24.01.2024 ರಲ್ಲಿ ವಿಧಿಸಿರುವ ಎಲ್ಲಾ ಷರತ್ತುಗಳನ್ನು ಕಟ್ಟು ನಿಟ್ಟಾಗಿ ಪಾಲಿಸತಕ್ಕದ್ದು.
- 2) ಅನುಮೋದಿತ ಅಭಿವೃದ್ಧಿ ನಕ್ಷೆಯಲ್ಲಿ ವಿವಿಧ ಉದ್ದೇಶಕ್ಕಾಗಿ ಗುರುತಿಸಿರುವ ಪ್ರದೇಶಗಳು ಅಂದರೆ ಉದ್ಯಾನವನ, ಬಯಲು ಜಾಗ, ಸಿ.ಎ., ರಸ್ತೆಗಳು, ಸರ್ವೆಸ್ ಪಾರ್ಕಿಂಗ್ ಪ್ರದೇಶಗಳನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸುವಂತಿಲ್ಲ.
- 3) SEIAA, Airport Authority, ಗಳಿಂದ ಪಡೆದಿರುವ ನಿರಾಕ್ಷೇಪಣಾ ಪತ್ರದಲ್ಲಿನ ಷರತ್ತುಗಳನ್ನು ತಪ್ಪದೇ ಪಾಲಿಸುವುದು & ಪ್ರಸ್ತುತ ಕಟ್ಟಡ ನಿರ್ಮಿತ ಪ್ರದೇಶಕ್ಕೆ (BUA) ಅನುಗುಣವಾಗಿ NOC ಪತ್ರವನ್ನು ಪಡೆದು ಪ್ರಾರಂಭಿಕ ಪ್ರಮಾಣ ಪತ್ರ/ಸ್ವಾಧೀನಾನುಭವ ಪತ್ರ ಕೋರಿ ಅರ್ಜಿ ಸಲ್ಲಿಸುವ ಸಮಯದಲ್ಲಿ ಕಡ್ಡಾಯವಾಗಿ ಸಲ್ಲಿಸುವುದು. ಇಲ್ಲವಾದಲ್ಲಿ ಅರ್ಜಿದಾರರ ಮನವಿಯನ್ನು ಪರಿಗಣಿಸಲಾಗುವುದಿಲ್ಲ.
- 4) ಬಂಡಿದಾರಿ/ರಾಜಕಾಲುವೆ/ಮಳೆನೀರು ಚರಂಡಿ ಇನ್ನೂ ಯಾವುದೇ ತರಹದ ಖರಾಬು ಜಮೀನು ಸದರಿ ಜಮೀನಿನ ವಿಸ್ತೀರ್ಣದಲ್ಲಿ ಇದ್ದಲ್ಲಿ ಆ ಪ್ರದೇಶವನ್ನು ಯಾವುದೇ ತರಹದ ನಿರ್ಮಾಣದ ಕಾರ್ಯವನ್ನು ಮಾಡುವಂತಿಲ್ಲ ಹಾಗೂ ಇತರೆ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ ಮತ್ತು ಅಂತಹ ಪ್ರದೇಶಕ್ಕೆ ಸೂಕ್ತ ರಕ್ಷಣೆ ಒದಗಿಸುವುದು.
- 5) ಕಟ್ಟಡ ಕೆಲಸ ಪ್ರಾರಂಭಿಸುವ ಮುನ್ನ ಕಾರ್ಮಿಕರಿಗೆ ತಾತ್ಕಾಲಿಕ ಶೌಚಾಲಯವನ್ನು ಕಡ್ಡಾಯವಾಗಿ ನಿರ್ಮಿಸುವುದು ಮತ್ತು ನಿರ್ವಹಿಸಿ ಶುಚಿತ್ವವನ್ನು ಕಾಪಾಡುವುದು.
- 6) ಪ್ರಾಧಿಕಾರದಿಂದ ಮಂಜೂರಾದ ಕಟ್ಟಡ ನಕ್ಷೆಯಂತೆಯೇ ಉದ್ದೇಶಿತ ಕಟ್ಟಡಕ್ಕೆ ನಡುಜಾಗಗಳನ್ನು ಬಿಟ್ಟು ಯಾವುದೇ ಉಲ್ಲಂಘನೆ ಮಾಡದೇ ಕಟ್ಟಡ ನಿರ್ಮಾಣವನ್ನು ಪೂರ್ಣಗೊಳಿಸುವ ಷರತ್ತಿಗೊಳಪಡಿಸಿದೆ. ತಪ್ಪಿದಲ್ಲಿ ಮಂಜೂರಾದ ನಕ್ಷೆಯನ್ನು ಯಾವುದೇ ಮುನ್ಸೂಚನೆ ನೀಡದೇ ರದ್ದುಪಡಿಸಲಾಗುವುದು ಹಾಗೂ ನಕ್ಷೆ ಮಂಜೂರಾತಿ ಪ್ರಕ್ರಿಯೆಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಪ್ರದರ್ಶಿಸತಕ್ಕದ್ದು.
- 7) ಕಟ್ಟಡ ನಕ್ಷೆ ಅನುಮೋದನೆ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಅರ್ಜಿದಾರರು ತಪ್ಪು ಮಾಹಿತಿ / ದಾಖಲಾತಿ ನೀಡಿದ್ದು, ನ್ಯಾಯಾಲಯದಲ್ಲಿ ತಕರಾರು ಉದ್ಭವವಾದಲ್ಲಿ ಅಭಿವೃದ್ಧಿ ಯೋಜನಾ ನಕ್ಷೆ/ ಮಂಜೂರಾದ ಕಟ್ಟಡ ನಕ್ಷೆಯ ಅನುಮೋದನೆಯು ತನ್ನಿಂತಾನೇ ರದ್ದಾಗುತ್ತದೆ ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಲಾಗುವುದು.
- 8) ಕಟ್ಟಡ ನಿರ್ಮಾಣ ಸಮಯದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೆ ಅನಗತ್ಯ ಶಬ್ದ ಮಾಲಿನ್ಯ ತಡೆಗಟ್ಟುವ ಸಂಬಂಧ ನಿರ್ಮಾಣದ ಹೊರಭಾಗಗಳಿಗೆ ಅಗತ್ಯ ರಕ್ಷಣಾ ಕವಚವನ್ನು ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯವರ ಸಲಹೆ ಪಡೆದು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 9) ಅರ್ಜಿದಾರರು ಪ್ರಶ್ನಿತ ಪ್ರದೇಶದಲ್ಲಿ ಕಾಮಗಾರಿ ಮುಕ್ತಾಯದ ನಂತರ ಉಪಯೋಗಕ್ಕೆ ಬಳಸುವ ಮುನ್ನ ಸ್ವಾಧೀನಾನುಭವ ಪತ್ರವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪಡೆಯುವುದು ಕಡ್ಡಾಯವಿರುತ್ತದೆ.
- 10) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡದ ಪ್ರವೇಶ ದ್ವಾರದಲ್ಲಿ ಒಳಬರುವ ಹಾಗೂ ಹೊರಹೋಗುವ ವಾಹನಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು.
- 11) ಕಟ್ಟಡ ನಿರ್ಮಾಣ ವೆಚ್ಚವು ಪ್ರತೀ ಚದರ ಅಡಿಗೆ 650/- ಕ್ಕಿಂತ ಹೆಚ್ಚಾದಲ್ಲಿ ಕಾರ್ಮಿಕ ಕಲ್ಯಾಣ ನಿಧಿಗೆ ಅಂದಾಜು ಮೊತ್ತದ ಶೇ 01 % ರಷ್ಟು ಮೊತ್ತವನ್ನು ಪ್ರಾಧಿಕಾರಕ್ಕೆ ಭರಿಸತಕ್ಕದ್ದು.
- 12) ಅರ್ಜಿದಾರರು ನಕ್ಷೆ ಅನುಮೋದನೆ ಸಂಬಂಧ ಅರ್ಜಿದಾರರು ಶಾಸನಬದ್ಧ ಸಂಸ್ಥೆಗಳಿಗೆ ಬಿಡಿಎ/ಬಿಬಿಎಂಪಿ/ನಗರ ಸಭೆ/ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಯಾವುದಾದರೂ ಬಾಕಿ ಶುಲ್ಕಗಳನ್ನು ಪಾವತಿಸಬೇಕಿದ್ದಲ್ಲಿ ಅಂತಹ ಸಂಸ್ಥೆಗಳು ವಿವಿಸುವ ಶುಲ್ಕವನ್ನು ಪಾವತಿಸತಕ್ಕದ್ದು.

ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

- 13) ಪ್ರಾಧಿಕಾರವು ಅನುಮೋದಿಸಿರುವ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು. ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
- 14) ಸದರಿ ಕಟ್ಟಡದಲ್ಲಿ ಮೂಲ ಸೌಕರ್ಯಕ್ಕಾಗಿ ಕಾಯ್ದಿರಿಸಿರುವ ಜಾಗವನ್ನು ವಸತಿ ಕಟ್ಟಡದಲ್ಲಿನ ನಿವಾಸಿಗಳಿಗೆ ಮಾತ್ರ ಬಳಸಬೇಕಾಗಿದ್ದು, ವಾಣಿಜ್ಯ ಉದ್ದೇಶಕ್ಕಾಗಿ ಬಳಸುವಂತಿಲ್ಲ.
- 15) ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಆಯುಕ್ತರವರು ಅನುಮೋದಿತ ಅಭಿವೃದ್ಧಿ ನಕ್ಷೆಯನ್ನು/ ಕಟ್ಟಡ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
- 16) ಕುಡಿಯುವ ನೀರು ಹಾಗೂ ತ್ಯಾಜ್ಯ ನೀರು ವಿಲೇವಾರಿಗಾಗಿ Sewage Treatment Plant ಸಹಿತ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸುವುದು. ಕುಡಿಯುವ ನೀರು ಸರಬರಾಜು ಕುರಿತು ವಿವರವಾದ ವರದಿಯನ್ನು ಸಲ್ಲಿಸುವುದು ಹಾಗೂ ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅನ್ನು BWSSB ರವರ ನಿರ್ದೇಶನದಂತೆ ಅಳವಡಿಸುವುದು.
- 17) ಸದರಿ ಕಟ್ಟಡಕ್ಕೆ ವಿದ್ಯುತ್ ಚೌಕಿ ವ್ಯವಸ್ಥೆಯನ್ನು BESCO ಮತಿಯಿಂದ ಕಲ್ಪಿಸತಕ್ಕದ್ದು & ಕಟ್ಟಡಕ್ಕೆ ಬೇಕಾದ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು & ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಭೂಮಿಯ ಒಳಗಡೆ ಎಲೆಕ್ಟ್ರಿಕ್ ಕೇಬಲ್ ಗಳನ್ನು ಅಳವಡಿಸತಕ್ಕದ್ದು.
- 18) ಕಟ್ಟಡದ ಗುಣಮಟ್ಟ, ಸುರಕ್ಷತೆ ಹಾಗೂ ವಿನ್ಯಾಸಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯಿಂದ ಜವಾಬ್ದಾರಾಗಿರುವುದಿಲ್ಲ. ಈ ಅಂಶಗಳ ಪೂರ್ಣ ಜವಾಬ್ದಾರಿಯು ಅಭಿವೃದ್ಧಿದಾರರದ್ದೇ ಆಗಿರುತ್ತದೆ.
- 19) ಪ್ರಸ್ತಾಪಿತ ಜಮೀನನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅರ್ಜಿದಾರರು ಕಡ್ಡಾಯವಾಗಿ ಮಳೆನೀರು ಕೋಯಿಂಗ್ಗೆ ಸಂಬಂಧಿಸಿದಂತೆ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ಉದ್ದೇಶಿತ ಒಟ್ಟು ಕ್ಷೇತ್ರದಲ್ಲಿ ಯಾವುದೇ ರೀತಿಯ ಮಳೆ ನೀರು ವ್ಯರ್ಥವಾಗಿ ಹೊರಗೆ ಹೋಗದಂತೆ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ಸಿದ್ಧಪಡಿಸಿದ ವಿನ್ಯಾಸದಂತೆ ಕಾರ್ಯ ನಿರ್ವಹಿಸುವುದು.
- 20) ಅಭಿವೃದ್ಧಿದಾರರು ಒಳಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಸಂಬಂಧಪಟ್ಟ ಇಲಾಖೆಗೆ (BWSSB & DB) ನಿಗದಿಪಡಿಸಿದ ಹಣವನ್ನು ಸಂದಾಯ ಮಾಡಿ ಇಲಾಖೆಯವರ ಮಾರ್ಗದರ್ಶನದಲ್ಲಿ ನಿರ್ವಹಿಸುವುದು.
- 21) ರೇರಾ ಅಧಿನಿಯಮ, 2016 ಹಾಗೂ ಸಂಬಂಧಿತ ನಿಯಮಗಳು, 2017 ರನ್ವಯ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸುವುದು.
- 22) ಅರ್ಜಿದಾರರು Occupancy Certificate ಅನ್ನು ಪಡೆಯಲು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುವ ಸಮಯದಲ್ಲಿ ನೀರು ಸರಬರಾಜು ಕಾಮಗಾರಿಗಳು, Sewage Treatment Plant ಹಾಗೂ Rain Water Harvesting ಅನ್ನು ನಿಯಮಿತವಾಗಿಯೇ ನಿರ್ವಹಿಸಿರುವ ಬಗ್ಗೆ BWSSB ಯಿಂದ ದೃಢೀಕರಣ ಪತ್ರವನ್ನು ಸಲ್ಲಿಸುವುದು. ಹಾಗೆಯೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಲೂ ಸಹ ಯೋಜನೆಯ ಸಮರ್ಪಕ ಅನುಷ್ಠಾನದ ಬಗ್ಗೆ ದೃಢೀಕರಣ ಪತ್ರವನ್ನು ಸಲ್ಲಿಸುವುದು.
- 23) ಒಳಚರಂಡಿ ವ್ಯವಸ್ಥೆಗಾಗಿ ಸ್ಥಾಪಿಸಿದ ನೈರ್ಮಲ್ಯ ಶುದ್ಧೀಕರಣ ಘಟಕವನ್ನು (STP) ಮಂಜೂರಾದ ನಕ್ಷೆಯಲ್ಲಿ ತೋರಿಸಿದಂತೆ ಅಳವಡಿಸಿ ಹಾಗೂ ಶುದ್ಧೀಕರಿಸಿದ ನೀರನ್ನು ಮನೆಗಳಲ್ಲಿನ ಶೌಚಾಲಯ, Gardening ಹಾಗೂ ಗಿಡಮರ Lawn ಗಳಿಗಾಗಿ ಕಡ್ಡಾಯವಾಗಿ ಉಪಯೋಗಿಸತಕ್ಕದ್ದು ಮತ್ತು ಇದರಿಂದ ಉತ್ಪತ್ತಿಯಾಗುವ Sewage ಪೂರ್ಣ ನೀರನ್ನು ಯಾವುದೇ ಕಾರಣಕ್ಕೂ ಕೆರೆ/ಹಳ್ಳ/ಕಣಿವೆ/ಹೊಳೆಗೆ ಬಿಡತಕ್ಕದ್ದಲ್ಲ.
- 24) ಅಭಿವೃದ್ಧಿ ನಕ್ಷೆಯಂತೆ ಪ್ರಶ್ನಿತ ಪ್ರದೇಶದಲ್ಲಿ 01 ಹೆಕ್ಟರ್ ಪ್ರದೇಶದಲ್ಲಿ 40 ಮರಗಳಂತೆ ವಿವಿಧ ಜಾತಿ ಗಿಡ, ಮರಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸುವುದು.
- 25) ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸುವ ಪ್ರದೇಶದಲ್ಲಿ ಹಾಗೂ Buffer ಪ್ರದೇಶದಲ್ಲಿ ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು.
- 26) ಅರ್ಜಿದಾರರು ಯಾವುದೇ ರೀತಿಯ ಪ್ಲಾಸ್ಟಿಕ್, ಪೇಪರ್, ಗಾರ್ಬೇಜ್ ಇತ್ಯಾದಿ ತ್ಯಾಜ್ಯಗಳನ್ನು ಸಂಗ್ರಹಿಸಿ Drywaste ಮತ್ತು Wetwaste ಅನ್ನು ಬೇರ್ಪಡಿಸಿ ನಿಗದಿತ ಸ್ಥಳಕ್ಕೆ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
- 27) ಕಾಮಗಾರಿ ಪ್ರಾರಂಭಿಸುವುದಕ್ಕಿಂತ ಪೂರ್ವದಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಖಾತಾ ಪತ್ರ ಪಡೆಯುವುದು.
- 28) ಪ್ರಧಾನ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ ಬೆಂಗಳೂರು ರವರ ದಿನಾಂಕ: 04-03-2006 ರಂದು ವಿಧಿಸಿದ ಷರತ್ತುಗಳಿಗೆ ಅರ್ಜಿದಾರರು ಭದ್ರರಾಗಿರತಕ್ಕದ್ದು.


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಆಯುಕ್ತರ ಪರವಾಗಿ

- 29) ಅರ್ಜಿದಾರರು ನೀರು ಸರಬರಾಜಿಗಾಗಿ ಸಂಬಂಧಪಟ್ಟ ಇಲಾಖೆಯನ್ನು (BWSSB) ಅವಲಂಬಿಸದೇ ನೀರಿಗಾಗಿ ತಮ್ಮ ಸ್ವಂತ ವ್ಯವಸ್ಥೆ ಮಾಡಿಕೊಳ್ಳುವುದು.
- 30) ಕಟ್ಟಡ ನಕ್ಷೆಯಲ್ಲಿ, Sewage Treatment Plant, Solid Waste Management, RWH ಮತ್ತು Transformer Yard ಗಾಗಿ ಸೂಕ್ತ ಜಾಗವನ್ನು ಕಾಯ್ದಿರಿಸಿ, ಅದೇ ರೀತಿಯಾಗಿ ಅಭಿವೃದ್ಧಿ ಪಡಿಸುವುದು ಹಾಗೂ Transformer Yard ಗೆ KPTCL ನಿಯಮಾವಳಿಯಂತೆ ಅಳವಡಿಸುವುದು.
- 31) ಅಭಿವೃದ್ಧಿದಾರರು ಬೆಟರ್ ಮೆಂಟ್ ತೆರಿಗೆ ಪಾವತಿಸುವ ಕುರಿತು ಮಾನ್ಯ ಉಚ್ಚ ನ್ಯಾಯಾಲಯದ ನೀಡುವ 45727-45730/2011 (ಬೆಂಚ್), ದಿನಾಂಕ: 03.09.2012ರ ತೀರ್ಮಾನದ ವಿರುದ್ಧ ಪ್ರಾಧಿಕಾರವು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಮೇಲ್ಮನವಿಯ ಕುರಿತು ನ್ಯಾಯಾಲಯ ನೀಡುವ ತೀರ್ಪಿಗೆ ಬದ್ಧರಾಗಿರಲು ಷರತ್ತಿಗೆ ಒಳಪಡಿಸಲಾಗಿದೆ.
- 32) ಅರ್ಜಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ, ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಇನ್ನಾವುದೇ ಸಾಮಗ್ರಿಗಳಿಂದಾಗಲೀ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಿಕೊಂಡು ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು, ತಪ್ಪಿದ್ದಲ್ಲಿ, ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು.
- 33) ಅರ್ಜಿದಾರರು ನಕ್ಷೆ ಮಂಜೂರಾತಿ ಸಂಬಂಧ ಜಮೀನಿನ ಮಾಲೀಕತ್ವದ ಬಗ್ಗೆ ಯಾವುದೇ ತಪ್ಪು ಮಾಹಿತಿ/ದಾಖಲಾತಿ ಸಲ್ಲಿಸಿರುವುದು ಕಂಡುಬಂದಲ್ಲಿ, ಅರ್ಜಿದಾರರಿಗೆ ಯಾವುದೇ ಮುನ್ನೂಚನೆ ನೀಡದೆ ಮಂಜೂರಾದ ನಕ್ಷೆಯು ತನ್ನಂತಾನೆ ರದ್ದಾಗುವುದು ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಲಾಗುವುದು.
- 34) ಗೌರವಾನಿತ್ಯತ ರಾಷ್ಟ್ರೀಯ ಹಸಿರು ನ್ಯಾಯಾಪೀಠ ರವರ ಪತ್ರ ಸಂಖ್ಯೆ: PCB/031/C&D/2016/5392/2020-21 ದಿನಾಂಕ: 25.02.2021 ರಂತೆ Construction and Demolition (C & D) ಕಸವನ್ನು ವಿಲೆ ಮಾಡುವ ಬಗ್ಗೆ ನಿರ್ವಹಣೆ ಯೋಜನೆಯನ್ನು ULB (Urban Local Body) ರವರಿಗೆ ಸಲ್ಲಿಸಿ ಅನುಮೋದನೆ ಪಡೆದು ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡುವ ಮುನ್ನ ಸಲ್ಲಿಸುವುದು.
- 35) ಕಟ್ಟಡ ನಿರ್ಮಾಣದ ಸಮಯದಲ್ಲಿ, ಸೆಂಟ್ರಿಂಗ್ ಅಥವಾ ಇನ್ನಿತರ ಕಾರಣಗಳಿಂದ ಏನಾದರೂ ಅನಾಹುತ ಸಂಭವಿಸಿದಲ್ಲಿ, ಅದಕ್ಕೆ ಅರ್ಜಿದಾರರು ಸಂಪೂರ್ಣ ಜವಾಬ್ದಾರರಾಗಿರುತ್ತಾರೆ. ನಕ್ಷೆ ಮಂಜೂರಾತಿ ನೀಡಿದ ಇಲಾಖೆಯು ಜವಾಬ್ದಾರರಾಗಿರುವುದಿಲ್ಲ. ಅದುದರಿಂದ ನಿರ್ಮಾಣ ಸಮಯದಲ್ಲಿ ಎಲ್ಲಾ ಜಾಗೃತ / ಸುರಕ್ಷಿತ ಕ್ರಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳತಕ್ಕದ್ದು. ತಪ್ಪಿದ್ದಲ್ಲಿ ನೀಡಲಾಗಿರುವ ನಕ್ಷೆ ಮಂಜೂರಾತಿ ಯಾವ ಮುನ್ನೂಚನೆ ಇಲ್ಲದೇ ರದ್ದುಗೊಳಿಸಲಾಗುವುದು.
- 36) ಬಫರ್ ವಲಯಕ್ಕೆ ಸಂಬಂಧಿಸಿದಂತೆ ಮಾನ್ಯ ಹಸಿರು ನ್ಯಾಯಾಧಿಕರಣವು (NGT) ಈಗಾಗಲೇ ಹೊರಡಿಸಿರುವ ನಿರ್ದೇಶನಗಳಿಗೆ ಮತ್ತು ಆಗಿಂದಾಗ್ಗೆ ಹೊರಡಿಸುವ / ವಿಧಿಸುವ ಯಾವುದೇ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು ಹಾಗೂ ಬಫರ್ ವಲಯಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪು ಮಾಹಿತಿಯನ್ನು ನೀಡಿದಲ್ಲಿ ನಕ್ಷೆ ಮಂಜೂರಾತಿಯನ್ನು ರದ್ದುಪಡಿಸುವ ಷರತ್ತಿಗೆ ಒಳಪಟ್ಟಿದೆ.
- 37) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಷರತ್ತುಗಳಿಗೆ ಅರ್ಜಿದಾರರು ಭದ್ಧರಾಗಿರತಕ್ಕದ್ದು.
- 38) ಅಭಿವೃದ್ಧಿದಾರರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಸ್ಕಾಂ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರವನ್ನು ಪ್ರಾರಂಭಿಕ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ, ಸಲ್ಲಿಸತಕ್ಕದ್ದು ಹಾಗೂ ಅಗ್ನಿಶಾಮಕ ಇಲಾಖೆ ರವರಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು ಸಲ್ಲಿಸಿದ ನಂತರವೇ ನಕ್ಷೆ ಮಂಜೂರಾತಿ ಪತ್ರವನ್ನು ಬಿಡುಗಡೆ ಮಾಡಲಾಗುವುದು.


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಆರ್.ಎ. ಬೆಂಗಳೂರು

ಯಥಾಪ್ರತಿಯನ್ನು :-

ಕಾರ್ಯಪಾಲಕ ಅಭಿಯಂತರರು, ದಕ್ಷಿಣ ವಿಭಾಗ, ಬೆಂ.ಅ.ಪ್ರಾ., ಬಿಡಿಎ ವಾಣಿಜ್ಯ ಸಂಕೀರ್ಣ, ಬನಶಂಕರಿ 2ನೇ ಹಂತ, ಬೆಂಗಳೂರು ರವರಿಗೆ ಮಾಹಿತಿಗಾಗಿ ಹಾಗೂ ಮುಂದಿನ ಸೂಕ್ತ ಕ್ರಮಕ್ಕಾಗಿ ರವಾನಿಸಿದೆ.



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಸಂಖ್ಯೆ: ಬೆಂಆಪ್ರಾ/ಅಸ/ಅಅ-3/ತಾಸ-2/

/2023-24

ಅಭಿಯಂತರ ಸದಸ್ಯರ ಕಛೇರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು ದಿನಾಂಕ: 19.03.2024

ಇವರಿಗೆ,

M/s D S Max Properties (P) Ltd.,
#1794, 14th Main, 30th Cross,
1st Stage, 5th Block,
HRBR Layout,
Bangalore 560043

ಸೂಚನಾ ಪತ್ರ

ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಎಸ್.ಬಿಂಗೀಪುರ ಗ್ರಾಮದ ಸರ್ವೆ ನಂ.158/1ರಲ್ಲಿ 3ಎ-00ಗುಂ, ಸರ್ವೆ ನಂ.158/2 ರಲ್ಲಿ 1ಎ-09ಗುಂ ಮತ್ತು ಸರ್ವೆ ನಂ.158/3 ರಲ್ಲಿ 1ಎ-18ಗುಂ ಒಟ್ಟು 5ಎ-27ಗುಂ ಪೈಕಿ ಹಾಲಿ ಅನುಭವದಲ್ಲಿರುವಂತೆ 5ಎ-16.75ಗುಂ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ 2ತಳ+ನೆಲ+14ಮೇಲಂತಸ್ತು+ಮೇಲಮಹಡಿಯುಳ್ಳ ಒಟ್ಟು 900 ವಸತಿ ಘಟಕಗಳು ಮತ್ತು 90 ಇ.ಡಬ್ಲ್ಯೂ.ಎಸ್. ಘಟಕಗಳು ಒಟ್ಟಾರೆ 990 ವಸತಿ ಘಟಕಗಳ "ಬಹುಮಹಡಿ ವಸತಿ ಸಮುಚ್ಚಯ" ಕಟ್ಟಡದ ನಕ್ಷೆಗೆ ಮಂಜೂರಾತಿ ನೀಡಲು ಪ್ರಾಧಿಕಾರದ ಮಾನ್ಯ ಆಯುಕ್ತರವರು ಆದೇಶ ದಿನಾಂಕ: 14.03.2024 ರಂದು ಅನುಮೋದನೆ ನೀಡಿರುತ್ತಾರೆ. ಆದುದರಿಂದ, ಈ ಕೆಳಕಂಡ ಶುಲ್ಕಗಳನ್ನು "The Commissioner, BDA, Bangalore" ರವರ ಹೆಸರಿನಲ್ಲಿ ಬಿ.ಡಿ.ಎ ಆವರಣದಲ್ಲಿರುವ ಕೆನರಾ ಬ್ಯಾಂಕಿಗೆ ಪಾವತಿಸಲು ಸೂಚಿಸಿದೆ.

ಅಕೌಂಡ್ ಕೋಡ್	ಶುಲ್ಕಗಳ ವಿವರಗಳು	ಪ್ರಸ್ತುತ ಪಾವತಿಸಬೇಕಾಗಿರುವ ಶುಲ್ಕ (ರೂ)
182	ನಕ್ಷೆ ಪರಿಶೀಲನಾ ಶುಲ್ಕ	38,32,300.00
191	ನೆಲ ಬಾಡಿಗೆ	38,32,300.00
189	ಅಭಿವೃದ್ಧಿ ಶುಲ್ಕ	1,70,325.00
183	ನಕ್ಷೆ ಪ್ರತಿಗಳ ಶುಲ್ಕ	56,000.00
199	ಕೆರೆ ಅಭಿವೃದ್ಧಿ ಶುಲ್ಕ	-
	ಒಟ್ಟು	78,90,924.00
	CGST 9%	7,10,184.00
	SGST 9%	7,10,184.00
537	ಕೊಳಚೆ ನಿರ್ಮೂಲನಾ ಶುಲ್ಕ	5,41,562.00
546	ಕಾರ್ಮಿಕ ಕಲ್ಯಾಣ ನಿಧಿ	1,13,84,611.00
493	ಭದ್ರತಾ ಠೇವಣಿ	42,59,671.00
	ಪೂರ್ಣಾಂಕಕ್ಕೆ	64.00
	ಪಾವತಿಸಬೇಕಿರುವ ಒಟ್ಟು ಮೊತ್ತ	2,54,97,200.00

(ಎರಡು ಕೋಟಿ ಐವತ್ತಾಲ್ಪು ಲಕ್ಷ ತೊಂಬತ್ತೇಳು ಸಾವಿರದ ಇನ್ನೂರು ರೂಪಾಯಿಗಳು)

ಮೇಲೆ ನಮೂದಿಸಿದ ಶುಲ್ಕಗಳನ್ನು ಸೂಚನಾ ಪತ್ರ ನೀಡಿದ ದಿನಾಂಕದಿಂದ 30 ದಿನಗಳೊಳಗೆ ಬಿ.ಡಿ.ಎ ಖಾತೆಗೆ ಪಾವತಿಸಲು ಈ ಮೂಲಕ ತಿಳಿಸಲಾಗಿದೆ.

Shweta
19/3/24
ತಾಂತ್ರಿಕ ಸಹಾಯಕರು-2
ಅಭಿಯಂತರ ಸದಸ್ಯರವರ ಕಛೇರಿ
ಬೆಂ.ಆ.ಪ್ರಾ., ಬೆಂಗಳೂರು

ಪ್ರತಿಯನ್ನು:- ಮಾನ್ಯನೇಜರ್, ಕೆನರಾ ಬ್ಯಾಂಕ್, ಬಿ.ಡಿ.ಎ ಎಕ್ಸ್, ಟೆನ್ಸನ್ ಕೌಂಟರ್, ಕುಮಾರಪಾರ್ಕ್ (ಪಶ್ಚಿಮ), ಬೆಂಗಳೂರು



BANGALORE DEVELOPMENT AUTHORITY

T.Chowdaiah Road, Kumarapark West, Banglaore-560020

GSTIN:29AAALB0060D1ZS

PAN NO : AAALB0060D

State Name : Karnataka, Code : 29



REMITTANCE CHALLAN

No. : GN24039905

Date : 26-Mar-24

Through : 2828201002001

Particulars	Amount
Account:	
11182 PLAN PROCESSING / SCRUITINY FEE	38,32,300.00
11191 GROUND RENT	38,32,300.00
11189 Development charges	1,70,325.00
11183 PLAN COPY / RCDP / REGN / RENWAL CONTRA FEE	56,000.00
331530 CGST	7,10,184.00
331531 SGST	7,10,184.00
337537 SLUM CLEARANCE CESS	5,41,562.00
336546 W W C	1,13,84,611.00
334493 Security deposit - contractors	42,59,671.00
16188 Other allottee / Contractor receipts	63.00

On Account of:

7619606455

Bank Transaction Details:

11182 PLAN PROCESSING / SCRUITINY FEE,TJSB Sahakari Bank Ltd (India)

RTGS

TJSBR52024032510100020

25-Mar-24 2,54,97,200.00

Amount (in words):

INR Two Crore Fifty Four Lakh Ninety Seven Thousand Two Hundred Only

₹ 2,54,97,200.00

Name : M/S. D S MAX PROPERTIES (P) LTD.,
Site No / Flat No : SYNO. 158/1, 158/2....ETC.,
Layout / Flat No :S BINGIPURA, JIGANI HOBLI



* GN 2 4 0 3 9 9 0 5 *



Bank Seal & Signatory

NOTE : MERE ACCEPTANCE OF THE REMITTANCE BY THE BANK DOES NOT AUTOMATICALLY CONFER ON THE PAYER'S BENEFITS EXPECTED FROM SUCH PAYMENTS. THE PAYER IS EXPECTED TO ENSURE COMPLIANCE WITH THE VARIOUS REQUIREMENTS OF BDA BEFORE NECESSARY BENEFITS ACCRUE TO HIM / HER.

(RECEIPTS ISSUED AGAINST PAY ORDERS / DRAFTS SUBJECT TO REALISATION)